



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/342/2024-25/25-26

ದಿನಾಂಕ: 09.04.2025

“ಪ್ರಾರಂಭಿಕ ಪ್ರಮಾಣ ಪತ್ರ”

(ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 15(1) ರನ್ವಯ)

(ಕರ್ನಾಟಕ ನಗರ ಯೋಜನಾ ಪ್ರಾಧಿಕಾರಗಳ ನಿಯಮಗಳ 1965 ರ ನಿಯಮ 30 ನಮೂನೆ 3 ರನ್ವಯ)

ವಿಷಯ: ಆನೇಕಲ್ ತಾಲ್ಲೂಕು, ಕಸಬಾ ಹೋಬಳಿ, ಮಡಿವಾಳ ಗ್ರಾಮದ ಸ.ನಂ.199/1ರಲ್ಲಿ 2ಎಕರೆ-21ಗುಂಟೆ ಮತ್ತು 202/1ರಲ್ಲಿ 1ಎಕರೆ-19³/₄ಗುಂಟೆ ಒಟ್ಟು 4ಎಕರೆ-0³/₄ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150200101800602272 ರಲ್ಲಿನ 13817.11 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಟವರ್-1,2,5,6ರಲ್ಲಿ ಸಾಮಾನ್ಯ ತಳ+ನೆಲ+15+ಟೆರಸ್ ಅಂತಸ್ತುಗಳು ಮತ್ತು ಟವರ್-3,4ರಲ್ಲಿ ಸಾಮಾನ್ಯ ತಳ+ನೆಲ+14+ಟೆರಸ್ ಅಂತಸ್ತುಗಳು ಒಳಗೊಂಡಂತೆ ಒಟ್ಟಾರೆ 344 ವಸತಿ ಘಟಕಗಳ ಹಾಗೂ ನೆಲ+03+ಟೆರಸ್ ಅಂತಸ್ತುಗಳನ್ನು ಒಳಗೊಂಡಂತೆ ವಾಣಿಜ್ಯವಲ್ಲದ ಸ್ಥಳೀಯ ನಿವಾಸಿಗಳಿಗಾಗಿ-ರಿಕ್ರಿಯೇಷನ್ ಕ್ಲಬ್ ಉದ್ದೇಶದ ಕಟ್ಟಡಗಳನ್ನು ನಿರ್ಮಿಸಲು ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಬಗ್ಗೆ.

- ಉಲ್ಲೇಖ: 1. ಈ ಪ್ರಾಧಿಕಾರದಿಂದ ವಸತಿ ಅಭಿವೃದ್ಧಿ ಯೋಜನಾ ನಕ್ಷೆಗೆ ಅನುಮೋದನೆ ನೀಡಿದ ಆದೇಶ ಪತ್ರ ಸಂಖ್ಯೆ:STRRPA/TP/DP/04/2024-25 ದಿನಾಂಕ: 27.01.2025.
2. ಅರ್ಜಿದಾರರ ಮನವಿ ದಿನಾಂಕ: 13.03.2025., ಸ್ವೀಕೃತಿ ಸಂಖ್ಯೆ: 2524
3. ಕಟ್ಟಡ ನಕ್ಷೆಗೆ ಅನುಮೋದನೆ ನೀಡಿ, ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲು ಕೋರಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಪೂರ್ವ ಸಮ್ಮತಿಗಾಗಿ ಮಹಾನಗರ ಯೋಜಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರವರಿಗೆ ಕಡತ ಸಲ್ಲಿಸಿದ ದಿನಾಂಕ: 28.03.2025
4. ಮಹಾನಗರ ಯೋಜಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರವರು ಸಮ್ಮತಿ ನೀಡಿದ ದಿನಾಂಕ: 04.04.2025.
5. ಈ ಕಛೇರಿ ಸಮ ಸಂಖ್ಯೆಯ ಶುಲ್ಕ ಪಾವತಿ ಸೂಚನಾ ಪತ್ರ ದಿನಾಂಕ: 07.04.2025.
6. ಅರ್ಜಿದಾರರು ಶುಲ್ಕಗಳನ್ನು ರಶೀದಿ ಸಂಖ್ಯೆ: 5884ರ ದಿನಾಂಕ: 09.04.2025ರಂತೆ ಪಾವತಿಸಿರುತ್ತಾರೆ.

ಮೆ|| ಶ್ರೀರಾಮ್ ಪ್ರಾಪರ್ಟೀಸ್ ಲಿಮಿಟೆಡ್, ರವರು ಆನೇಕಲ್ ತಾಲ್ಲೂಕು, ಕಸಬಾ ಹೋಬಳಿ, ಮಡಿವಾಳ ಗ್ರಾಮದ ಸ.ನಂ.199/1ರಲ್ಲಿ 2ಎಕರೆ-21ಗುಂಟೆ ಮತ್ತು 202/1ರಲ್ಲಿ 1ಎಕರೆ-19³/₄ಗುಂಟೆ ಒಟ್ಟು 4ಎಕರೆ-0³/₄ಗುಂಟೆ ವಿಸ್ತೀರ್ಣ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150200101800602272 ರಲ್ಲಿನ 13817.11 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಟವರ್-1,2,5,6ರಲ್ಲಿ ಸಾಮಾನ್ಯ ತಳ+ನೆಲ+15+ಟೆರಸ್ ಅಂತಸ್ತುಗಳು ಮತ್ತು ಟವರ್-3,4ರಲ್ಲಿ ಸಾಮಾನ್ಯ ತಳ+ನೆಲ+14+ಟೆರಸ್ ಅಂತಸ್ತುಗಳು ಒಳಗೊಂಡಂತೆ ಒಟ್ಟಾರೆ 344 ವಸತಿ ಘಟಕಗಳ ಹಾಗೂ ನೆಲ+03+ಟೆರಸ್ ಅಂತಸ್ತುಗಳನ್ನು ಒಳಗೊಂಡಂತೆ ವಾಣಿಜ್ಯವಲ್ಲದ ಸ್ಥಳೀಯ ನಿವಾಸಿಗಳಿಗಾಗಿ-ರಿಕ್ರಿಯೇಷನ್ ಕ್ಲಬ್ ಉದ್ದೇಶದ ಕಟ್ಟಡಗಳನ್ನು ನಿರ್ಮಿಸುವ ಸಂಬಂಧ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಕೋರಿ ಉಲ್ಲೇಖ (2) ರಂತೆ ಅರ್ಜಿ ಸಲ್ಲಿಸಿರುತ್ತಾರೆ.

..2..

09/04/25

ಸರ್ಕಾರದ ಅಧಿಸೂಚನೆ ಸಂಖ್ಯೆ : ಯುಡಿಡಿ234ಬಿಎಂಆರ್2023, ದಿನಾಂಕ: 20/11/2023 ರಂತೆ ಅನುಮೋದನೆಯಾದ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನಿಯಮಗಳು 2020 ರಲ್ಲಿನ ನಿಯಮ 18 (5) ರನ್ವಯ ಮತ್ತು ದಿನಾಂಕ: 27/12/2023 & 03/02/2024 ರಂದು ಮಹಾನಗರ ಆಯುಕ್ತರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇವರು ಅಧಿಕೃತ ಜ್ಞಾಪನಾ ಪತ್ರದಲ್ಲಿ ಸೂಚಿಸಿರುವಂತೆ ಸದರಿ ಕಟ್ಟಡ ನಕ್ಷೆಗೆ ಅನುಮೋದನೆ ನೀಡಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಸಂಬಂಧ ಉಲ್ಲೇಖ (3) ರಂತೆ ಮಹಾನಗರ ಯೋಜಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರವರನ್ನು ಪೂರ್ವ ಸಮ್ಮತಿಯನ್ನು ಕೋರಲಾಗಿದ್ದು, ಉಲ್ಲೇಖ (4) ರಂತೆ ಮಹಾನಗರ ಯೋಜಕರು, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ರವರು ಹಲವು ಷರತ್ತುಗಳಿಗೆ ಒಳಪಟ್ಟು ಕಟ್ಟಡ ನಕ್ಷೆಗೆ ಅನುಮೋದನೆ ನೀಡಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಲು ಸಮ್ಮತಿ ನೀಡಿರುತ್ತಾರೆ.

ಉಲ್ಲೇಖ (5) ರಲ್ಲಿನ ಈ ಕಛೇರಿ ಪತ್ರದಲ್ಲಿ ಅಗತ್ಯ ಶುಲ್ಕಗಳನ್ನು ಪಾವತಿಸಲು ಹಾಗೂ ವಲಯ ನಿಯಮಾವಳಿಗೆ ಅನುಗುಣವಾಗಿ ಕಟ್ಟಡ ನಕ್ಷೆಯನ್ನು ಅಳತೆಗೆ ತಯಾರಿಸಿ, ನಡುಜಾಗಗಳನ್ನು ನಿಯಮಾನುಸಾರ ಕಾಯ್ದಿರಿಸಿ, ಅರ್ಜಿದಾರರ ಹಾಗೂ ಅಭಿಯಂತರರ ಸಹಿಯೊಂದಿಗೆ ಕಟ್ಟಡ ನಕ್ಷೆಯ ಮೂಲ ಪ್ರತಿ ಹಾಗೂ ನೀಲಿ ನಕ್ಷೆಯ ಪ್ರತಿಯನ್ನು ಸಲ್ಲಿಸಲು ಸೂಚಿಸಲಾಗಿತ್ತು.

ಉಲ್ಲೇಖ (6) ರಲ್ಲಿ ಅರ್ಜಿದಾರರು ನಿಗದಿತ ಶುಲ್ಕಗಳನ್ನು ಪ್ರಾಧಿಕಾರಕ್ಕೆ ಪಾವತಿಸಿ, ಉದ್ದೇಶಿತ ಕಟ್ಟಡಗಳ ಕಟ್ಟಡ ನಕ್ಷೆಯ ನೀಲಿ ಪ್ರತಿಗಳನ್ನು ಅನುಮೋದನೆಗಾಗಿ ಸಲ್ಲಿಸಿರುತ್ತಾರೆ. ಆದ್ದರಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಈ ಕೆಳಗಿನ ನಿಬಂಧನೆಗಳೊಂದಿಗೆ ನೀಡಲಾಗಿದೆ.

ನಿಬಂಧನೆಗಳು

1. ಈ ಪ್ರಾಧಿಕಾರದ ವಸತಿ ಅಭಿವೃದ್ಧಿ ಯೋಜನಾ ನಕ್ಷೆ ಅನುಮೋದನಾ ಪತ್ರ ಸಂಖ್ಯೆ:STRRPA/TP/DP/04/2024-25 ದಿನಾಂಕ: 27.01.2025ರ ಆದೇಶದಲ್ಲಿನ ಎಲ್ಲಾ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
2. ಯೋಜಿಸಿರುವ ಕಟ್ಟಡವನ್ನು ವಸತಿ ಉದ್ದೇಶಕ್ಕಾಗಿಯೇ ಉಪಯೋಗಿಸಬೇಕು.
3. ಈ ಪ್ರಾರಂಭಿಕ ಪ್ರಮಾಣ ಪತ್ರವನ್ನು ಎರಡು ವರ್ಷದ ಅವಧಿಗೆ ಅಂದರೆ ದಿನಾಂಕ: 09.04.2025 ರಿಂದ 08.04.2027 ರವರೆಗೆ ಮಾತ್ರ ನೀಡಲಾಗಿರುತ್ತದೆ.
4. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮದ ಪ್ರಕಾರ ಇದು ಪ್ರಾರಂಭಿಕ ಪ್ರಮಾಣ ಪತ್ರವಾಗಿದ್ದು, ಈ ಪತ್ರದ ಅಧಾರದ ಮೇಲೆ ಅವಶ್ಯಕ ಇತರೆ ಪರವಾನಿಗೆಯನ್ನು ಮರಸೂರು ಗ್ರಾಮ ಪಂಚಾಯ್ತಿಯವರಿಂದ ಪಡೆಯದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಬಾರದು.
5. ವಸತಿ ಉಪಯೋಗದ ಕಟ್ಟಡವನ್ನು ನಿರ್ಮಿಸಲು ಪರವಾನಿಗೆಯನ್ನು ಮರಸೂರು ಗ್ರಾಮ ಪಂಚಾಯ್ತಿಯಿಂದ ಪಡೆಯಬೇಕು.
6. ವಸತಿ ಉಪಯೋಗದ ಕಟ್ಟಡವನ್ನು ಹಾಲಿ ಇರುವ ವಲಯ ನಿಯಮಾವಳಿ ಹಾಗೂ ಕಟ್ಟಡದ ವಿಧಿಯ ಪ್ರಕಾರ ನಿರ್ಮಿಸಬೇಕು. ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಈ ಪ್ರಾರಂಭಿಕ ಪ್ರಮಾಣ ಪತ್ರದ ಮೂಲಕ ಅನುಮೋದಿಸಿರುವ ನಕ್ಷೆಯಂತೆಯೇ ಕೈಗೊಳ್ಳಬೇಕು. ಬೆಳವಣಿಗೆಯಲ್ಲಿನ ಯಾವುದೇ ಬದಲಾವಣೆಯನ್ನು ಈ ಕಛೇರಿಯ ಪೂರ್ವಾನುಮತಿ ಪಡೆಯದೇ ಮಾಡತಕ್ಕದ್ದಲ್ಲ.
7. ವಸತಿ ಉಪಯೋಗದ ಕಟ್ಟಡ ನಿರ್ಮಿಸಲು ನಕ್ಷೆಯಲ್ಲಿ ಬಿಟ್ಟಿರುವಂತೆ ನಡುಜಾಗವನ್ನು ಬಿಟ್ಟು ಕಟ್ಟಡ ನಿರ್ಮಿಸತಕ್ಕದ್ದು.
8. ವಸತಿ ಉಪಯೋಗದ ಕಟ್ಟಡದ ಮತ್ತು ಯಾವುದೇ ಅಭಿವೃದ್ಧಿಯ ತಳಪಾಯ, ಅಗ್ನಿಶಾಮಕ ವ್ಯವಸ್ಥೆ ಹಾಗೂ ಇತರ ಭದ್ರತಾ ವ್ಯವಸ್ಥೆಗಳು ಅರ್ಜಿದಾರರ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ. ಈ ಸಂಬಂಧ ಯಾವುದೇ ಅನಾಹುತಗಳಿಗೆ ಈ ಪ್ರಮಾಣ ಪತ್ರ ಬದ್ಧವಲ್ಲ ಹಾಗೂ ಪ್ರಾಧಿಕಾರವು ಜವಾಬ್ದಾರಾಗುವುದಿಲ್ಲ.

09/04/25

9. ವಸತಿ ಉಪಯೋಗದ ಕಟ್ಟಡದ ಭದ್ರತೆಯ ಕುರಿತು ನುರಿತ (Structural Engineer) ತಜ್ಞರಿಂದ Structural Details ಪಡೆದು ಅದರಂತೆ ನಿರ್ವಹಿಸುವುದು ಹಾಗೂ ಅವಶ್ಯಕ ಮುಂಜಾಗ್ರತೆಗಳನ್ನು ಕೈಗೊಳ್ಳತಕ್ಕದ್ದು. ಈ ಕುರಿತು ಪ್ರಾಧಿಕಾರಕ್ಕೆ ಯಾವುದೇ ಜವಾಬ್ದಾರಿ ಇರುವುದಿಲ್ಲ.
10. ಅರ್ಜಿದಾರರು ಸಲ್ಲಿಸಿರುವ ಪ್ರಮಾಣ ಪತ್ರದಂತೆ ಕಟ್ಟಡ ಕಾಮಗಾರಿ ಪ್ರಾರಂಭ ಮಾಡುವ ಪೂರ್ವದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯಿಂದ ಹಾಗೂ State Level Environment Impact Assessment Authority-Karnataka ರವರಿಂದ ಕಡ್ಡಾಯವಾಗಿ ನಿರಾಕ್ಷೇಪಣಾ ಪತ್ರಗಳನ್ನು ಪಡೆಯತಕ್ಕದ್ದು ಹಾಗೂ ಈ ಪ್ರಾಧಿಕಾರಕ್ಕೆ ಮಾಹಿತಿಗಾಗಿ ಸಲ್ಲಿಸತಕ್ಕದ್ದು.
11. ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ ರವರ ಪತ್ರ ಸಂಖ್ಯೆ: SEE/RMGC/EE(O)/AEE(O)/24-25/8546-47 ದಿನಾಂಕ: 09.12.2024ರಂದು ನೀಡಿರುವ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಲಾಗಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
12. ಅಗ್ನಿಶಾಮಕ ಇಲಾಖೆ ರವರ ಪತ್ರ ಸಂಖ್ಯೆ: KSFES/NOC/002/2025 Date:12.03.2025ರಂದು ನೀಡಿರುವ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಲಾಗಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
13. ಏರ್‌ಪೋರ್ಟ್ ಅಥಾರಿಟಿ ರವರ ಪತ್ರ ಸಂಖ್ಯೆ: HOSU/SOUTH/B/112524/1374392 Date:03.12.2024ರಂದು ನೀಡಿರುವ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಲಾಗಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು.
14. ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ-2016 ರ ಕಲಂ (3) ಮತ್ತು (4) ರ ರೀತ್ಯ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (RERA) ದಲ್ಲಿ ವಸತಿ ಯೋಜನೆಯ ಪೂರ್ವಭಾವಿ ನೋಂದಣಿಯನ್ನು ಕಡ್ಡಾಯವಾಗಿ ಮಾಡತಕ್ಕದ್ದು.
15. ಕಾಮಗಾರಿಗಳಿಂದಾಗಿ ಪರಿಸರವು ಮಾಲಿನ್ಯವಾಗದಂತೆ ಎಚ್ಚರಿಕೆ ವಹಿಸತಕ್ಕದ್ದು ಮತ್ತು ಸ್ವಾಭಾವಿಕ ಮಳೆಯ ನೀರು ಇಂಗಿ ಹೋಗಲು ವ್ಯವಸ್ಥೆ (Rain Water harvesting) ಯನ್ನು ಮಾಡತಕ್ಕದ್ದು ಮತ್ತು ಸೌರಶಕ್ತಿ ವ್ಯವಸ್ಥೆಯನ್ನು ಕಟ್ಟಡದಲ್ಲಿ ಒದಗಿಸತಕ್ಕದ್ದು ಹಾಗೂ ಸಾಧ್ಯವಾದಷ್ಟು ಮಟ್ಟಿಗೆ ನಿವೇಶನದ ಮುಂಭಾಗದಲ್ಲಿ ಗಿಡ/ಮರವನ್ನು ಬೆಳೆಸತಕ್ಕದ್ದು.
16. ಈ ಪ್ರಮಾಣ ಪತ್ರ ನೀಡಿರುವ ಮಾತ್ರಕ್ಕೆ ಯಾವುದೇ ಸೌಲಭ್ಯವನ್ನು ಅರ್ಜಿದಾರರಿಗೆ ನೀಡುವ ಹೊಣೆಗಾರಿಕೆ ಪ್ರಾಧಿಕಾರಕ್ಕಿರುವುದಿಲ್ಲ.
17. ಈ ಪ್ರಾರಂಭಿಕ ಪ್ರಮಾಣ ಪತ್ರದೊಡನೆ ಅನುಮೋದಿಸಲ್ಪಟ್ಟಿರುವ ನಕ್ಷೆಯು ಕಟ್ಟಡದ ನಿರ್ಮಾಣ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.
18. ಪ್ರಶ್ನಿತ ನಿವೇಶನದಲ್ಲಿ ಉದ್ದೇಶಿಸಿರುವ ವಸತಿ ಉಪಯೋಗದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳಬಾರದು.
19. ಈ ಪ್ರಾಧಿಕಾರದ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು ಹಾಗೂ ಸಂಪರ್ಕ ರಸ್ತೆಯ ಬಗ್ಗೆ ಯಾವುದೇ ತಕರಾರು ಬಂದರೂ ಈ ಪ್ರಾಧಿಕಾರವು ಹೊಣೆಯಲ್ಲ ಮತ್ತು ನೀವೇ ಸ್ವಂತ ಜವಾಬ್ದಾರಿಯಿಂದ ಬಗೆಹರಿಸಿಕೊಳ್ಳತಕ್ಕದ್ದು.
20. ಈ ಅನುಮತಿಯನ್ನು ಉಲ್ಲಂಘಿಸಿ ಅಭಿವೃದ್ಧಿಯನ್ನು ಕೈಗೊಂಡರೆ ಅಥವಾ ನೀಡಿರುವ ಮಾಹಿತಿಗಳು ದೋಷ ಪೂರ್ಣವಾಗಿದ್ದರೆ ಅನುಮತಿಯನ್ನು ಹಿಂತೆಗೆದುಕೊಳ್ಳಲಾಗುವುದಲ್ಲದೇ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು.

09/04/25

- 21 ವಸತಿ ಉಪಯೋಗದ ಕಟ್ಟಡ ಅನುಮೋದನೆ ಸಂಬಂಧ ಇತರೆ ಇಲಾಖೆಗಳಿಂದ ಅಗತ್ಯವಿರುವ ಅನುಮತಿ/ನಿರಾಕ್ಷೇಪಣಾ ಪತ್ರಗಳನ್ನು ಪಡೆಯುವ ಷರತ್ತಿಗೊಳಪಟ್ಟಿರುತ್ತದೆ.
- 22 ಅರ್ಜಿದಾರರು ಸಲ್ಲಿಸಿರುವ ಮಾಹಿತಿ/ದಾಖಲಾತಿಗಳು ಸುಳ್ಳು ಅಥವಾ ಪೋರ್ಜರಿಗಳಾಗಿದ್ದರೆ ಈ ಕಛೇರಿಯಿಂದ ನೀಡಿರುವ ಪ್ರಾರಂಭಿಕ ಪ್ರಮಾಣ ಪತ್ರವು ತಂತಾನೆ ರದ್ದಾಗುತ್ತದೆ.

“ಸದಸ್ಯ ಕಾರ್ಯದರ್ಶಿರವರ ದಿನಾಂಕ:17.03.2025ರ ಅಧಿಕೃತ ಜ್ಞಾಪನ ಪತ್ರದಲ್ಲಿ ಅಧಿಕಾರ ಪ್ರತ್ಯೋಚಿಸಿರುವಂತೆ ಸಹಿ ಮಾಡಿದೆ.”

Signature 09/04/25

ಸದಸ್ಯ ಕಾರ್ಯದರ್ಶಿಗಳ ಪರವಾಗಿ
ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

Signature

Signature

ಇವರಿಗೆ,

ಮೆ|| ಶ್ರೀರಾಮ್ ಪ್ರಾಪರ್ಟೀಸ್ ಲಿಮಿಟೆಡ್,
ಶ್ರೀ ರಾಮ್ ಹೌಸ್, ನಂ.31, ಹಳೇ ನಂ.192,
2ನೇ ಮುಖ್ಯರಸ್ತೆ, ಟಿ. ಚೌಡಯ್ಯ ರಸ್ತೆ,
ಸದಾಶಿವನಗರ್, ಬೆಂಗಳೂರು-560 080